



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಶನಿವಾರ, ೦೭, ಅಕ್ಟೋಬರ್, ೨೦೨೩(ಅಶ್ವಯುಜ, ೧೫, ಶಕವರ್ಷ, ೧೯೪೫) BENGALURU, SATURDAY, 07, OCTOBER, 2023( AASHWAYUJA , 15, SHAKAVARSHA, 1945)	ಸಂ. ೪೯೩ No.493
-----------------------	--	-------------------

## ಕರ್ನಾಟಕ ಸರ್ಕಾರ

ಸಂಖ್ಯೆ: ಹೆಚ್ ಡಿ 99 ಪಿಸಿಇ 2023

ಕರ್ನಾಟಕ ಸರ್ಕಾರದ ಸಚಿವಾಲಯ,  
ವಿಧಾನ ಸೌಧ,  
ಬೆಂಗಳೂರು, ದಿನಾಂಕ:07.10.2023

### ಅಧಿಸೂಚನೆ

ಸರ್ಕಾರದ ಅಧಿಸೂಚನೆ ಸಂಖ್ಯೆ:ಹೆಚ್‌ಡಿ 99 ಪಿಸಿಇ 2023, ದಿನಾಂಕ:25.08.2023ರಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಇತರೆ ಇಲಾಖೆಗಳು ಹಾಗೂ ಈ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಂಸ್ಥೆಗಳಲ್ಲಿ ಔಷಧಿ, ಉಪಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳು ಹಾಗೂ ಇತ್ಯಾದಿ ವಿಷಯಗಳ ಕುರಿತು 2021ರ ಜುಲೈ- ಆಗಸ್ಟ್‌ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರವಾದ ಆರೋಪಗಳ ಬಗ್ಗೆ ತನಿಖೆಯನ್ನು ನಡೆಸಲು Commission of Inquiry Act 1952 ರ ನಿಯಮ 3 ಉಪನಿಯಮ 1 ರಲ್ಲಿ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಜಾನ್ ಮೈಕಲ್ ಕುನ್ಹಾ ಇವರ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ನೇಮಿಸಲಾಗಿದ್ದು, ಈ ಮಾನ್ಯ ಆಯೋಗದ ತನಿಖಾ ವ್ಯಾಪ್ತಿಗೆ ವಹಿಸಲಾಗಿರುವ (Terms of References) ಅಂಶಗಳನ್ನು ಈ ಕೆಳಕಂಡಂತೆ ನಿಗದಿಪಡಿಸಿ ಆದೇಶಿಸಿದೆ.

1. ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ (PAC) 2020-2021 ಸಲ್ಲಿಸಿದ ವರದಿಯಲ್ಲಿ ಪ್ರಸ್ತಾಪಿಸಿದ ವಿಷಯಗಳನ್ನು ಪರಿಶೀಲಿಸಲು ಮತ್ತು ಕೆ.ಟಿ.ಪಿ.ಪಿ. ಕಾಯಿದೆ ಮತ್ತು ನಿಯಮಗಳನ್ನು ಉಲ್ಲಂಘಿಸಿ ಸಕ್ಷಮ ಅಧಿಕಾರಿಗಳು ನೀಡಿದ ಆಡಳಿತಾತ್ಮಕ ಅನುಮೋದನೆಯನ್ನು ಉಲ್ಲಂಘಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಇತರೆ ಇಲಾಖೆಗಳ ಅಧೀನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಂಸ್ಥೆಗಳಲ್ಲಿ ಔಷಧಿ ಆಮ್ಲಜನಕದ ಉಪಕರಣಗಳು, ಸಾಮಗ್ರಿಗಳ ಖರೀದಿ, ವಿತರಣೆ ನಿರ್ವಹಣೆಯಲ್ಲಿ ನಡೆದಿರುವಂತಹ ಅವ್ಯವಹಾರಗಳು ಹಾಗೂ ಲೋಪದೋಷಗಳ ಸಮಗ್ರ ತನಿಖೆ ನಡೆಸುವುದು.
2. ಕಿದ್ದಾಯಿ ಸಂಸ್ಥೆಗೆ ಸಂಬಂಧಪಟ್ಟಂತೆ ಟೆಂಡರ್‌ಗಳು, ನೇಮಕಾತಿಗಳು, ಔಷಧಿ, ಉಪಕರಣಗಳು, ವೆಂಟಿಲೇಟರುಗಳು, ಆಕ್ಸಿಜನ್ ಘಟಕದ ನಿರ್ವಹಣೆ ಇವುಗಳ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸುವುದು.

(೧)

3. ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ (PAC) ಸಲ್ಲಿಸಿದ ವರದಿಯಲ್ಲಿ ಪ್ರಸ್ತಾಪಿಸಲಾದ ವಿಷಯಗಳನ್ನು ಪರಿಶೀಲಿಸಲು ಮತ್ತು ಕೆಟಿಪಿಪಿ ಕಾಯಿದೆ ಮತ್ತು ನಿಯಮಗಳನ್ನು ಉಲ್ಲಂಘಿಸಿ ಅಥವಾ ಸಕ್ಷಮ ಅಧಿಕಾರಿಗಳು ನೀಡಿದ ಆಡಳಿತಾತ್ಮಕ ಅನುಮೋದನೆಯನ್ನು ಉಲ್ಲಂಘಿಸಿ ಮಾಡಿರುವ ವಸ್ತುಗಳ ಖರೀದಿಯ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ತನಿಖೆ ನಡೆಸುವುದು.
4. ಕೋವಿಡ್-19 ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಮಾಡಿದ ಖರೀದಿಗಳ ಕುರಿತು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಸಲ್ಲಿಸಿದ ಆಡಿಟ್ ವರದಿಯ ಆಧಾರದ ಮೇಲೆ ಕೆಟಿಪಿಪಿ ಕಾಯಿದೆ ಮತ್ತು ನಿಯಮಗಳನ್ನು ಉಲ್ಲಂಘಿಸಿ ಅಥವಾ ಸಕ್ಷಮ ಪ್ರಾಧಿಕಾರ / ಅಧಿಕಾರಿಗಳು ನೀಡಿದ ಆಡಳಿತಾತ್ಮಕ ಅನುಮೋದನೆಯನ್ನು ಉಲ್ಲಂಘಿಸಿ ಮಾಡಿದ ವಸ್ತುಗಳ ಖರೀದಿ ಮಾಡಿರುವ ವಸ್ತುಗಳ ಬಗ್ಗೆ ಸಮಗ್ರ ತನಿಖೆ ನಡೆಸುವುದು.
5. ಕೋವಿಡ್-19 ಸಂಬಂಧಿಸಿದಂತೆ, ಕರ್ನಾಟಕ ಗೌರವಾನ್ವಿತ ಉಚ್ಚ ನ್ಯಾಯಾಲಯವು ಸಂಖ್ಯೆ (WP.6435/2020) ಮತ್ತು ಸಂಬಂಧಿತ ವಿಷಯಗಳು ಅಂಗೀಕರಿಸಿದ ಸಂಬಂಧಿತ ಆದೇಶಗಳನ್ನು ಪರಿಶೀಲಿಸಲು ಮತ್ತು ಕೆಟಿಪಿಪಿ ಕಾಯಿದೆ ಮತ್ತು ನಿಯಮಗಳನ್ನು ಉಲ್ಲಂಘಿಸಿ ಅಥವಾ ಸಕ್ಷಮ ಅಧಿಕಾರಿಗಳು ನೀಡಿದ ಆಡಳಿತಾತ್ಮಕ ಅನುಮೋದನೆಯನ್ನು ಉಲ್ಲಂಘಿಸಿ ಪಿಪಿಇ ಕಿಟ್ಸ್, ವೆಂಟಿಲೇಟರ್ ಇತ್ಯಾದಿ ಉಪಕರಣಗಳನ್ನು ಖರೀದಿ ಮಾಡಿರುವ ಬಗ್ಗೆ ಪರಿಶೀಲಿಸಿ ತನಿಖೆ ನಡೆಸುವುದು.
6. ಕೋವಿಡ್-19ಗೆ ಸಂಬಂಧಿಸಿದಂತೆ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಜಿಲ್ಲೆಗಳಲ್ಲಿ, ಕೆಟಿಪಿಪಿ ಕಾಯಿದೆ ಮತ್ತು ನಿಯಮಗಳನ್ನು ಉಲ್ಲಂಘಿಸಿ ಅಥವಾ ಸಕ್ಷಮ ಅಧಿಕಾರಿಗಳು ನೀಡಿದ ಆಡಳಿತಾತ್ಮಕ ಅನುಮೋದನೆಯನ್ನು ಉಲ್ಲಂಘಿಸಿ ಮಾಡಿರುವ ಖರೀದಿ ಕುರಿತು ಪರಿಶೀಲಿಸಿ ತನಿಖೆ ನಡೆಸುವುದು.
7. ಕೋವಿಡ್-19 ಸಮಯದಲ್ಲಿ ಕೋವಿಡ್ ರೋಗಿಗಳಿಗೆ ಹಾಸಿಗೆ ಹಂಚಿಕೆಯಲ್ಲಿ ಯಾವುದೇ ಮಾನದಂಡಗಳು ಉಲ್ಲಂಘನೆಯಾಗಿದ್ದಲ್ಲಿ ಈ ಕುರಿತು ತನಿಖೆ ನಡೆಸಿ, ಇನ್ನು ಮುಂದೆ ನಿಯಮಗಳು / ಮಾನದಂಡಗಳು ಉಲ್ಲಂಘನೆಯಾಗದಂತೆ ಕೈಗೊಳ್ಳಬಹುದಾದ ಕ್ರಮವನ್ನು ಸೂಚಿಸುವುದು.
8. ಕೋವಿಡ್-19 ಸಮಯದಲ್ಲಿ ಆಮ್ಲಜನಕ ಕೊರತೆ ಹಾಗೂ ನಿರ್ವಹಣೆಯಲ್ಲಿ ನಿಯಮಗಳನ್ನು ಪಾಲಿ ವಲ್ಲಿ ವಿಫಲರಾಗಿರುವವರ ವಿರುದ್ಧ ಕೈಗೊಳ್ಳಬಹುದಾದ ಕ್ರಮದ ಕುರಿತು ಸಲಹೆ ನೀಡುವುದು.
9. ಕೋವಿಡ್-19 ತಡೆಗಟ್ಟಲು ಹಾಗೂ ನಿರ್ವಹಣೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಸಲ್ಲಿಸಿರುವ ಪ್ರಸ್ತಾವನೆಗಳಿಗೆ ಸರ್ಕಾರದ ಮಟ್ಟದಲ್ಲಿ ಅನುಮೋದನೆ ನೀಡುವಲ್ಲಿ ವಿಳಂಬವಾಗಿದ್ದಲ್ಲಿ ಪರಿಶೀಲಿಸಿ ತನಿಖೆ ನಡೆಸುವುದು.
10. ಮೇಲ್ಕಂಡ ಅಂಶಗಳ ತನಿಖೆಯನ್ನು ಮೊದಲನೇ ಲಾಕ್‌ಡೌನ್ ಪ್ರಾರಂಭವಾದ ದಿನಾಂಕದಿಂದ ದಿನಾಂಕ 31.12.2022 ರವರೆಗೆ ನಡೆದ ಅವಧಿಯಲ್ಲಿನ ಆರೋಪಗಳು/ನಿಯಮ ಉಲ್ಲಂಘನೆ/ ಲೋಪಗಳ ಕುರಿತು ತನಿಖೆ ನಡೆಸುವುದು.
11. ಮೇಲೆ ತಿಳಿಸಲಾದ ವಿಷಯಗಳ ತನಿಖೆಯ ಪರಿಶೀಲನೆಯ ಸಂದರ್ಭದಲ್ಲಿ ಕಂಡುಬರುವ ಇತರೆ ಲೋಪಗಳು/ಉಲ್ಲಂಘನೆಯ ಅಂಶಗಳನ್ನು ಇನ್ನು ಮುಂದೆ ಜರುಗದಂತೆ ವಹಿಸಬಹುದಾದ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಸೂಕ್ತ ಸಲಹೆಗಳನ್ನು ನೀಡುವುದು.
12. ಕೋವಿಡ್-19ಗೆ ಸಂಬಂಧಿಸಿದಂತೆ ಆಗಿರುವ ಲೋಪದೋಷಗಳ ಬಗ್ಗೆ ಸರ್ಕಾರದಿಂದ ವಹಿಸಬಹುದಾದ ಇತರೆ ವಿಷಯಗಳನ್ನು ವಿಚಾರಣೆ ಮಾಡುವುದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ.

(ಬಾಣದರಂಗಯ್ಯ ಎನ್.ಆರ್.)

ಸರ್ಕಾರದ ಅಧೀನ ಕಾರ್ಯದರ್ಶಿ (ಪ್ರ)

ಒಳಾಡಳಿತ ಇಲಾಖೆ(ಕಾನೂನು ಮತ್ತು ಸುವ್ಯವಸ್ಥೆ)